

ಅಸೀಮರೂಪಿ ಅಂಬರದಲ್ಲಿ
ಪ್ರೊ|| ದೊಡ್ಡರಂಗೇಗೌಡ

ಅಸೀಮರೂಪಿ ಅಂಬರದಲ್ಲಿ ಮುಂಗಾರು ಮೂಡಿದೆ |
ವಸುಂಧರೆಯ ಹೂಮೈಯಲ್ಲಿ ಹೊನ್ನಾರು ಕೂಡಿದೆ |
ಮಸೆವ ಬಿಸಿಲು ಮಾಗಿರುವಲ್ಲಿ ಮಂದಹಾಸ ತುಂಬಿದೆ |
ಹಸಿದ ರೈತಸಂಕುಲದಲ್ಲಿ ಹೊಸ ಆಸೆ ಹಾಡಿದೆ ||

ಅಗಮ್ಯನೇಲೆಯ ಕಾನನದಲ್ಲಿ ಹರಿದ್ವರ್ಣ ತೂಗಿದೆ |
ಅದಮ್ಯಸಿರಿಯ ಸಂಭ್ರಮದಲ್ಲಿ ಜೀರುಂಡೆ ಕೂಗಿದೆ |
ವರುಣ ಬರುವ ಆವೇಷದಲ್ಲಿ ದುಂದುಭಿ ಮೊಳಗಿದೆ |
ಹರುಷ ತರುವ ಮಾರುತನಲ್ಲಿ ಮಣ್ಣಿನಾ ಕಂಟಿದೆ ||

ಅನನ್ಯಬಗೆಯ ಬಾಂದಳದಲ್ಲೂ ಸಂತೋಷ ಹೊಮ್ಮಿದೆ |
ಅನಿತ್ಯ ಬದುಕ ಗೊಂದಲದಲ್ಲೂ ಉನ್ನಾದ ಚಿಮ್ಮಿದೆ |
ಅಸಂಖ್ಯ ಹೊದರ ತರುಲತೆಯಲ್ಲೂ ಲಾವಣ್ಯ ನಿಂತಿದೆ |
ಅನೂಹ ಪದರ ಕಾರ್ಮುಗಿಲಲ್ಲೂ ಹೂಮಳೆಯ ಸಂಚಿದೆ ||

ಮಹಾಪೂರ ನಿರೀಕ್ಷೆಯಲ್ಲೂ ಕಾತರವೆ ಕಾದಿದೆ |
ಗರಿಕೆ ಚಿಗುರ ಅಂಕುರದಲ್ಲೂ ಆನಂದ ತುಂಬಿದೆ |
ಹೊಸಾನೇಗಿಲ ಮುನ್ನಡೆಯಲ್ಲೂ ಋತುಮಾನದಾ ರಂಗಿದೆ |
ನವಮಾನವ ಮುನ್ನೋಟದಲ್ಲೂ ಕಾಲಚಕ್ರ ಉರುಳಿದೆ ||

In the vastness of the sky

Professor Dodda Range Gowda

Translation: H.R. Chandrasekhar

In the vastness of the sky, monsoon clouds emerge
In the blooming hide of earth, golden creepers merge
The fiery sun has mellowed; Earth has a smiling urge
In the race of hungry peasants hope begins to surge

In the impassable woods, lush green plants beam
In the gait of matchless riches, cicada begin to scream
Thunder reverberates as the spirited rains arrive
Hauling the smell of earth joyous winds come alive

Under the unrivaled sky happiness turns rife
Spirits rise high despite the struggles of life
Beauty is shown in the countless leaves and bloom
In the thick dark clouds, the hope of rains loom

One waits nervous in the anticipation of Monsoon
Buds burst open bringing an ecstatic swoon
In the march of new ploughs the season's colors ring
With a new outlook among men, wheel of time keeps rolling